

ಹೊಸಕೋಟೆ ಯೋಜನಾ ಪ್ರಾಧಿಕಾರ

ಮಿಷನ್ ಹಾಸ್ಪಿಟಲ್ ರಸ್ತೆ, 1ನೇ ಅಡ್ಡರಸ್ತೆ, ಶ್ರೀ ವೆಂಕಟಾದ್ರಿ ಬಡಾವಣೆ, ಹೊಸಕೋಟೆ - 562 114, ಬೆಂಗಳೂರು (ಗ್ರಾ) ಜಿಲ್ಲೆ.

ಸಂಖ್ಯೆ: ಹೊಯೋಪ್ರಾ/ಸಿ.ಸಿ./60/2019-20

ದಿನಾಂಕ: 06.12.2019

ಪ್ರಾರಂಭಿಕ ಪ್ರಮಾಣ ಪತ್ರ

ವಿಷಯ: ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಬೊಮ್ಮೇನಹಳ್ಳಿ ಗ್ರಾಮದ ಸ.ನಂ. 90/1 ಹಾಗೂ ಹೊಸ ಸ.ನಂ. 90/6 ರಲ್ಲಿನ 01 ಎಕರೆ 22 ಗುಂಟೆ, ಸ.ನಂ. 90/2 ರಲ್ಲಿನ 01 ಎಕರೆ 26 ಗುಂಟೆ, ಸ.ನಂ. 90/5 ರಲ್ಲಿನ 10 ಗುಂಟೆ, ಸ.ನಂ. 121/1 ರಲ್ಲಿನ 30 ಗುಂಟೆ, ಸ.ನಂ. 121/2 ರಲ್ಲಿನ 02 ಎಕರೆ 16 ಗುಂಟೆ, ಸ.ನಂ. 122/2 ರಲ್ಲಿನ 02 ಎಕರೆ, ಸ.ನಂ. 123/2 ರಲ್ಲಿನ 01 ಎಕರೆ 16 ಗುಂಟೆ ಮತ್ತು ಸ.ನಂ. 126/1 ರಲ್ಲಿನ 01 ಎಕರೆ 20 ಗುಂಟೆ ಒಟ್ಟು 11 ಎಕರೆ 20 ಗುಂಟೆ (10 ಗುಂಟೆ 'ಬಿ' ಖರಾಬನ್ನು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆ ಅನುಮೋದನೆ ನೀಡಲಾಗಿದ್ದು, ಸದರಿ ಅಭಿವೃದ್ಧಿ ಯೋಜನೆಯಲ್ಲಿ ಉದ್ದೇಶಿಸಲಾದ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಕಟ್ಟಡಗಳ ನಕ್ಷೆಗೆ ಅನುಮೋದನೆ ನೀಡುವ ಬಗ್ಗೆ.

- ಉಲ್ಲೇಖ: 1. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮಂಡೂರು ಗ್ರಾಮಪಂಚಾಯಿತಿ, ಬೆಂಗಳೂರು ಪೂರ್ವ ತಾಲ್ಲೂಕು ರವರ ಪತ್ರ ದಿನಾಂಕ: 28.11.2019.
2. ಈ ಕಛೇರಿಯ ಮಂಜೂರಾತಿ ಆದೇಶ ಸಂಖ್ಯೆ: ಹೊಯೋಪ್ರಾ/ಎಲ್.ಎ.ಓ./32/2018-19, ದಿನಾಂಕ: 27.11.2019 ರಂದು ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಿರುವುದು.
3. ಅರ್ಜಿದಾರರು ಪ್ರಾಧಿಕಾರಕ್ಕೆ ಶುಲ್ಕ ಪಾವತಿಸಿದ ಕುರಿತು ಮನವಿ ದಿನಾಂಕ: 02.12.2019 ರೊಂದಿಗೆ RBL Bank, Prestige Towers, Bangalore (0156)ರಲ್ಲಿನ ಡಿ.ಡಿ.ನಂ. 240337, ದಿನಾಂಕ: 02.12.2019, ರೂ. 84,00,000/-

ಪ್ರಸ್ತಾವನೆ:-

ಉಲ್ಲೇಖ (1) ರಲ್ಲಿ ಅನುಮೋದಿತ ವಸತಿ ಅಭಿವೃದ್ಧಿ ಯೋಜನೆಯಲ್ಲಿನ ವಸತಿ ಉಪಯೋಗದ ಬಹುಮಹಡಿ ಕಟ್ಟಡಕ್ಕೆ ಲೋಯರ್ ಬೇಸ್‌ಮೆಂಟ್ + ಅಪ್ಪರ್ ಬೇಸ್‌ಮೆಂಟ್ + ನೆಲ ಮತ್ತು 14 ಮೇಲು ಅಂತಸ್ತಿನ (Lower Basement+ Upper Basement+G+14 Floors) ಒಟ್ಟು 1272 ವಸತಿ ಘಟಕಗಳನ್ನು ಹಾಗೂ 02 ವಾಣಿಜ್ಯ (ಕ್ಲಬ್‌ಹೌಸ್) ಕಟ್ಟಡ ಕಟ್ಟಲು ಮಂಡೂರು ಗ್ರಾಮಪಂಚಾಯಿತಿ ವತಿಯಿಂದ (ವಸತಿ ಹಾಗೂ ವಾಣಿಜ್ಯ ಕಟ್ಟಡಗಳ ನಕ್ಷೆಗೆ) ಅನುಮೋದನೆ ಕೋರಿ ನಕ್ಷೆಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಬೊಮ್ಮೇನಹಳ್ಳಿ ಗ್ರಾಮದ ಸ.ನಂ. 90/1 ಹಾಗೂ ಹೊಸ ಸ.ನಂ. 90/6 ರಲ್ಲಿನ 01 ಎಕರೆ 22 ಗುಂಟೆ, ಸ.ನಂ. 90/2 ರಲ್ಲಿನ 01 ಎಕರೆ 26 ಗುಂಟೆ, ಸ.ನಂ. 90/5 ರಲ್ಲಿನ 10 ಗುಂಟೆ, ಸ.ನಂ. 121/1 ರಲ್ಲಿನ 30 ಗುಂಟೆ, ಸ.ನಂ. 121/2 ರಲ್ಲಿನ 02 ಎಕರೆ 16 ಗುಂಟೆ, ಸ.ನಂ. 122/2 ರಲ್ಲಿನ 02 ಎಕರೆ, ಸ.ನಂ. 123/2 ರಲ್ಲಿನ 01

ಎಕರೆ 16 ಗುಂಟೆ ಮತ್ತು ಸ.ನಂ. 126/1 ರಲ್ಲಿನ 01 ಎಕರೆ 20 ಗುಂಟೆ ಒಟ್ಟು 11 ಎಕರೆ 20 ಗುಂಟೆ (10 ಗುಂಟೆ 'ಬಿ' ಖರಾಬನ್ನು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಉಲ್ಲೇಖ (2) ರಂತೆ ಈ ಪ್ರಾಧಿಕಾರದಿಂದ ಅನುಮೋದನೆ ನೀಡಲಾಗಿದೆ ಹಾಗೂ ಉಲ್ಲೇಖ (3) ರಂತೆ ಅರ್ಜಿದಾರರು ಈ ಪ್ರಾಧಿಕಾರಕ್ಕೆ ಅನುಮೋದನೆ ಸಂಬಂಧ ಶುಲ್ಕ ಪಾವತಿಸಿರುತ್ತಾರೆ.

ಸದರಿ ಜಮೀನಿಗೆ ಬೂದಿಗೆರೆಯಿಂದ ಬೊಮ್ಮೇನಹಳ್ಳಿಗೆ ಹೋಗುವ 15 ಮೀ. ಅಗಲದ ಗ್ರಾಮ ರಸ್ತೆಯಿಂದ ಸಂಪರ್ಕವಿದ್ದು, ಸಲ್ಲಿಸಲಾದ ಕಟ್ಟಡ ನಕ್ಷೆಗಳು ಅನುಮೋದಿತ ವಲಯ ನಿಯಮಾವಳಿಗಳಿಗೆ ಅನುಗುಣವಾಗಿರುತ್ತದೆ. ಆದ್ದರಿಂದ, ಮೇಲೆ ವಿವರಿಸಿರುವ ಅಂಶಗಳ ಮೇರೆಗೆ ವಸತಿ ಕಟ್ಟಡ ನಕ್ಷೆಗೆ ತಾಂತ್ರಿಕ ಅನುಮೋದನೆ ನೀಡುವ ಸಂಬಂಧ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

ಆದೇಶ ಸಂಖ್ಯೆ: ಹೊಯೋಪ್ರಾ/ಸಿ.ಸಿ./60/2019-20, ದಿನಾಂಕ : 06.12.2019

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಬೊಮ್ಮೇನಹಳ್ಳಿ ಗ್ರಾಮದ ಸ.ನಂ. 90/1 ಹಾಗೂ ಹೊಸ ಸ.ನಂ. 90/6 ರಲ್ಲಿನ 01 ಎಕರೆ 22 ಗುಂಟೆ, ಸ.ನಂ. 90/2 ರಲ್ಲಿನ 01 ಎಕರೆ 26 ಗುಂಟೆ, ಸ.ನಂ. 90/5 ರಲ್ಲಿನ 10 ಗುಂಟೆ, ಸ.ನಂ. 121/1 ರಲ್ಲಿನ 30 ಗುಂಟೆ, ಸ.ನಂ. 121/2 ರಲ್ಲಿನ 02 ಎಕರೆ 16 ಗುಂಟೆ, ಸ.ನಂ. 122/2 ರಲ್ಲಿನ 02 ಎಕರೆ, ಸ.ನಂ. 123/2 ರಲ್ಲಿನ 01 ಎಕರೆ 16 ಗುಂಟೆ ಮತ್ತು ಸ.ನಂ. 126/1 ರಲ್ಲಿನ 01 ಎಕರೆ 20 ಗುಂಟೆ ಒಟ್ಟು 11 ಎಕರೆ 20 ಗುಂಟೆ (10 ಗುಂಟೆ 'ಬಿ' ಖರಾಬನ್ನು ಹೊರತುಪಡಿಸಿ) ಜಮೀನಿಗೆ ಅನುಮೋದನೆಯಾದ ವಸತಿ ಅಭಿವೃದ್ಧಿ ಯೋಜನೆಯಂತೆ ಲೋಯರ್ ಬೇಸ್‌ಮೆಂಟ್ + ಅಪ್ಪರ್ ಬೇಸ್‌ಮೆಂಟ್ + ನೆಲ ಮತ್ತು 14 ಮೇಲು ಅಂತಸ್ತಿನ (Lower Basement+ Upper Basement+G+4 Floors) ಹಾಗೂ ನೆಲಮಟ್ಟದಿಂದ 44.80 ಮೀ. ಎತ್ತರವುಳ್ಳ ಕಟ್ಟಡದಲ್ಲಿ ಒಟ್ಟು 1272 ವಸತಿ ಘಟಕಗಳಿಗೆ ಹಾಗೂ 02 ವಾಣಿಜ್ಯ (ಕ್ಲಬ್‌ಹೌಸ್) ಕಟ್ಟಡಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ರ ಕಲಂ 15 ರನ್ವಯ ಈ ಕೆಳಕಂಡ ನಿಬಂಧನೆಗಳಿಗೆ ಒಳಪಟ್ಟು ಕಾರ್ಯರೂಪಕ್ಕೆ ತರಲು ತಾಂತ್ರಿಕ ಅನುಮೋದನೆ ನೀಡಲಾಗಿದೆ.

ಷರತ್ತುಗಳು:

1. ಈಗ ನೀಡಿರುವ ಕಟ್ಟಡ ನಕ್ಷೆ ಮಂಜೂರಾತಿಯ ಅವಧಿಯು ಮಂಜೂರಾತಿ ನೀಡಿದ ದಿನದಿಂದ ಎರಡು ವರ್ಷಗಳವರೆಗೆ ಮಾತ್ರ ಅಂದರೆ ದಿನಾಂಕ: 06.12.2019 ರಿಂದ ದಿನಾಂಕ: 05.12.2021 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಕಟ್ಟಡ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳದಿದ್ದಲ್ಲಿ, ಅನುಮತಿಯನ್ನು ನವೀಕರಿಸಿಕೊಳ್ಳತಕ್ಕದ್ದು.
2. ಅನುಮೋದಿತ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಲಾದ ಕಟ್ಟಡ ನಕ್ಷೆಗೆ ಅನುಗುಣವಾಗಿ ಹಾಗೂ ಈ ಪ್ರಾಧಿಕಾರದಿಂದ ನೀಡಲಾದ ಅನುಮೋದನೆಯಂತೆ ಕಟ್ಟಡವನ್ನು ನಿರ್ಮಿಸತಕ್ಕದ್ದು. ಕಟ್ಟಡ ಕಾಮಗಾರಿ ಪೂರ್ಣಗೊಂಡ ನಂತರ ಈ ಕಛೇರಿಗೆ ಮಾಹಿತಿ ನೀಡತಕ್ಕದ್ದು.

ಹೊಸಕೋಟೆ ಯೋಜನಾ ಪ್ರಾಧಿಕಾರ

ಮಿಷನ್ ಹಾಸ್ಪಿಟಲ್ ರಸ್ತೆ, 1ನೇ ಅಡ್ಡರಸ್ತೆ, ಶ್ರೀ ವೆಂಕಟಾದ್ರಿ ಬಡಾವಣೆ, ಹೊಸಕೋಟೆ - 562 114, ಬೆಂಗಳೂರು (ಗ್ರಾ) ಜಿಲ್ಲೆ.

ಸಂಖ್ಯೆ: ಹೊಯೋಪ್ರಾ/ಸಿ.ಸಿ./60/2019-20

ದಿನಾಂಕ: 06.12.2019

3. ಸದರಿ ಜಮೀನಿನಲ್ಲಿ ಪ್ರಸ್ತಾಪಿಸಿರುವ ಕಟ್ಟಡಗಳ ನಿರ್ಮಾಣ ಸಂಬಂಧ ದಿನಾಂಕ: 04.12.2019 ರಂದು ಸಲ್ಲಿಸಿರುವ ಶ್ರೀ ಹೆಚ್.ಪಿ. ಯೋಗೇಶ್, ನೋಂದಾಯಿತ ಸ್ಟ್ರಕ್ಚರಲ್ ಇಂಜಿನಿಯರ್, ನೋಂದಣಿ ಸಂಖ್ಯೆ: BCC -BL/3.6-STRLE.67.09-10, ಮೆ|| ಇನ್ಸೋಟೆಕ್ ಇಂಜಿನಿಯರಿಂಗ್ ಕನ್ಸಲ್ಟಿಂಗ್ ಪ್ರೈ ಲಿ., ಬೆಂಗಳೂರು ರವರ ಸ್ಥಿರತೆ ಪ್ರಮಾಣ ಪತ್ರ (Structural Stability Certificate) ದಲ್ಲಿ ತಿಳಿಸಿರುವಂತೆ ಅವರ ಮೇಲ್ವಿಚಾರಣೆಯಲ್ಲಿ ಹಾಗೂ ನಿಯಮಗಳಂತೆ ಕಟ್ಟಡಗಳನ್ನು ನಿರ್ಮಿಸತಕ್ಕದ್ದು ಹಾಗೂ ಸದರಿ ಕಟ್ಟಡದ ಗುಣಮಟ್ಟಕ್ಕೆ ಅರ್ಜಿದಾರರು/ಅಭಿವೃದ್ಧಿದಾರರು ಹಾಗೂ Structural Stability Certificate ನೀಡಿದ ಇಂಜಿನಿಯರ್ ರವರು ಹೊಣೆಗಾರರಾಗಿರುತ್ತಾರೆ.
4. ನಿವೇಶನದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೊದಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಾದ ಮಂಡೂರು ಗ್ರಾಮಪಂಚಾಯಿತಿ ವತಿಯಿಂದ ಪರವಾನಗಿ ಪಡೆಯತಕ್ಕದ್ದು.
5. ಸದರಿ ಜಮೀನಿನಲ್ಲಿ / ನಿವೇಶನದಲ್ಲಿ ವಸತಿ ಕಟ್ಟಡ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರ ಪತ್ರ ಸಂಖ್ಯೆ: PCB/112/CNP/19/4741, dt: 30.11.2019 ಹಾಗೂ CTE-316018, PCB ID/83361, dt: 26.11.2019 ರನ್ವಯ ವಿಧಿಸಿರುವ ಎಲ್ಲಾ ಷರತ್ತುಗಳನ್ನು ತಪ್ಪದೇ ಅನುಸರಿಸತಕ್ಕದ್ದು.
6. ಸದರಿ ಜಮೀನಿನಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳುವ ಮೊದಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ರವರ ಪತ್ರ ಸಂಖ್ಯೆ: CEBRAZ/SEO/AEE-2/19-20/6095-99, dt:19.11.2019 ರಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳನ್ನು ತಪ್ಪದೇ ಅನುಸರಿಸತಕ್ಕದ್ದು.
7. ಸದರಿ ಜಮೀನಿನಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳುವ ಮೊದಲು ಭಾರತೀಯ ವಾಯುಯಾನ ಪ್ರಾಧಿಕಾರದ NOC Id: BIAL/SOUTH/B/032919/384930, dt:08.05.2019 ರಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳನ್ನು ತಪ್ಪದೇ ಅನುಸರಿಸತಕ್ಕದ್ದು.
8. ಸದರಿ ಜಮೀನಿನಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳುವ ಮೊದಲು State Level Environment Impact Assessment Authority-Karnataka ರವರ ಪತ್ರ ಸಂಖ್ಯೆ: SEIAA 07 CON 2019, ದಿನಾಂಕ: 19.06.2019 ರಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳನ್ನು ತಪ್ಪದೇ ಅನುಸರಿಸತಕ್ಕದ್ದು ಹಾಗೂ ಕಟ್ಟಡವನ್ನು ಕಟ್ಟುವ ಮುನ್ನ ಪರಿಷ್ಕೃತ ಆದೇಶ ಪಡೆಯುವ ನಿಬಂಧನೆಗೊಳಪಟ್ಟಿರುತ್ತದೆ.
9. Director General of Police & Director General, Karnataka Fire & Emergency Services ರವರ ನಿರಾಕ್ಷೇಪಣಾ ಪತ್ರ ಸಂಖ್ಯೆ: KSFE/S/GBC(1)/050, ದಿನಾಂಕ: 21.05.2019 ರಲ್ಲಿ ವಿಧಿಸಲಾದ ಎಲ್ಲಾ ಷರತ್ತುಗಳನ್ನು ತಪ್ಪದೇ ಅನುಸರಿಸತಕ್ಕದ್ದು.
10. ಸದರಿ ಯೋಜನೆಗೆ ಕುಡಿಯುವ ನೀರು ಪೂರೈಕೆ ಬಗ್ಗೆ ಮಂಡೂರು ಗ್ರಾಮಪಂಚಾಯಿತಿ ಪತ್ರ ಸಂ: 75/2018-19, ದಿನಾಂಕ: 16.01.2019 ರಂದು ನೀಡಿರುವ ಪತ್ರದಂತೆ ಅಗತ್ಯ ಕ್ರಮ ಜರುಗಿಸಿ ನೀರು ಪೂರೈಕೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು ಹಾಗೂ ಇತರೆ ಮೂಲಗಳಿಂದಲೂ ನೀರು ಪೂರೈಕೆಗೆ ಕ್ರಮ ಜರುಗಿಸುವುದು. ಸದರಿ ಸ್ಥಳೀಯ ಸಂಸ್ಥೆಯಿಂದ ಪ್ರಸ್ತಾಪಿತ ವಸತಿ ಕಟ್ಟಡಕ್ಕೆ ನೀರನ್ನು ಒದಗಿಸದೇ ಇದ್ದಲ್ಲಿ, ಈ ಬಗ್ಗೆ ಅಭಿವೃದ್ಧಿದಾರರು / ಜಮೀನಿನ ಮಾಲೀಕರು ತಮ್ಮ ಸ್ವಂತ ಖರ್ಚಿನಲ್ಲಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮವನ್ನು ಕೈಗೊಳ್ಳುವ ನಿಬಂಧನೆಗೆ ಒಳಪಟ್ಟಿರುತ್ತದೆ.

11. ಇತರೇ ಇಲಾಖೆಗಳಿಂದ ಪಡೆದಿರುವ ನಿರಾಕ್ಷೇಪಣಾ ಪತ್ರಗಳಲ್ಲಿನ ನಿಬಂಧನೆ/ಷರತ್ತು ಹಾಗೂ ಇತರೇ ಅಂಶಗಳನ್ನು ತಪ್ಪದೇ ಪಾಲಿಸತಕ್ಕದ್ದು.
12. ಈ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೆ ಕಟ್ಟಡ ನಕ್ಷೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಬಾರದು.
13. ಈ ನಿವೇಶನದಲ್ಲಿ ಹಾಲಿ ಇರುವ ಗಿಡಮರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಉಳಿಸಿಕೊಳ್ಳತಕ್ಕದ್ದು ಹಾಗೂ ಹೊಸ ಸಸ್ಯಗಳನ್ನು ಬೆಳೆಸುವುದು.
14. ಸೋಲಾರ್ ವಾಟರ್ ಹೀಟರ್ ಅನ್ನು ಕಟ್ಟಡಗಳಲ್ಲಿ ಕಡ್ಡಾಯವಾಗಿ ಅಳವಡಿಸತಕ್ಕದ್ದು.
15. ಸದರಿ ನಿವೇಶನದಲ್ಲಿ ಮಳೆ ನೀರು ಕೊಯ್ಲು ಪದ್ಧತಿ (ಸಂಗ್ರಹಣೆ) ಯನ್ನು ಕಡ್ಡಾಯವಾಗಿ ಅಳವಡಿಸುವುದು ಮತ್ತು ಅಂತರ್ ಜಲವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
16. ಕಟ್ಟಡದ ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ಬಳಸುವುದನ್ನು ನಿಷೇಧಿಸಲಾಗಿದೆ ಹಾಗೂ ಕಾರ್ಮಿಕ ಇಲಾಖೆಯ ಆದೇಶಾನುಸಾರ ವಿಧಿಸಿರುವ ಎಲ್ಲಾ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು. ಮತ್ತು ಕಟ್ಟಡ ಕಾಮಗಾರಿ ಕಾರ್ಮಿಕರಿಗೆ ಕಟ್ಟಡ ಕಾಮಗಾರಿಯ ಸಂದರ್ಭದಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸತಕ್ಕದ್ದು.
17. ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ಶೇಖರಣೆ ಮಾಡಬಾರದು.
18. ಕಟ್ಟಡ ನಡು ಜಾಗ ಪ್ರದೇಶದ ಅಂಚಿನಲ್ಲಿ ಗಿಡ ಮರಗಳನ್ನು ಬೆಳೆಸತಕ್ಕದ್ದು.
19. ಒಂದು ಅನುಮೋದಿತ ಕಟ್ಟಡ ನಕ್ಷೆಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
20. ಸದರಿ ಪ್ರಸ್ತಾಪಿತ ಜಮೀನಿನಲ್ಲಿ ಹೊಸಕೋಟೆ ಯೋಜನಾ ಪ್ರಾಧಿಕಾರ/ಇತರೆ ಸರ್ಕಾರಿ ಇಲಾಖೆಗಳ ಜಮೀನುಗಳು/ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಹಾಗೂ ಖರಾಬು ಜಮೀನುಗಳ ಅಳತೆಗಳು ಮತ್ತು ಅವುಗಳ ವಾಸ್ತವಿಕ ಸ್ಥಳಗಳ ವ್ಯತ್ಯಾಸ ಕಂಡುಬಂದಂತಹ ಸಂದರ್ಭದಲ್ಲಿ ಹೊಸಕೋಟೆ ಯೋಜನಾ ಪ್ರಾಧಿಕಾರವು ಅನುಮೋದಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯನ್ನು/ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಸಂಪೂರ್ಣ ಅಧಿಕಾರ ಹೊಂದಿರುತ್ತದೆ.
21. ಈ ಅನುಮೋದನೆಯು ತಾಂತ್ರಿಕವಾಗಿರುವುದರಿಂದ ಇದನ್ನು ಜಮೀನಿನ ಮೇಲಿರುವ ಹಕ್ಕನ್ನು ಅಥವಾ ಮಾಲೀಕತ್ವವನ್ನು ನಿರೂಪಿಸಲು ಉಪಯೋಗಿಸಲು ಬರುವುದಿಲ್ಲ.
22. ಸದರಿ ಜಮೀನಿಗೆ ಸಂಬಂಧಿಸಿದಂತೆ ಯಾವುದೇ ಸಿವಿಲ್ ವ್ಯಾಜ್ಯಗಳಿಗೆ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲ.
23. ಸದರಿ ಕಟ್ಟಡದಲ್ಲಿ ವಿಕಲಚೇತನ ಸ್ನೇಹಿ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದು.
24. ನೈಸರ್ಗಿಕವಾಗಿ ಹರಿಯುವ ನದಿ/ ಹಳ್ಳ /ಕೆರೆ ಮುಂತಾದವುಗಳಿಗೆ ಯಾವುದೇ ಮಲಿನ ನೀರನ್ನು ಬಿಡಬಾರದು.
25. ಶೌಚಕ್ಕೆ ಬಳಸುವ ತ್ಯಾಜ್ಯ ನೀರನ್ನು “ನಗರ ಮರುಬಳಕೆ ಮಾನದಂಡ” ದಂತೆ ಬಳಸುವುದು.
26. ಸಂಸ್ಕೃತ ತ್ಯಾಜ್ಯ ನೀರನ್ನು ನಿವೇಶನದಲ್ಲಿನ ಉದ್ಯಾನವನ ಮತ್ತು ಶೌಚಕ್ಕೆ ಬಳಸುವುದು.
27. ಎಸ್.ಟಿ.ಪಿ. ಯಲ್ಲಿ ವಾಸನೆ ನಿಯಂತ್ರಿಸುವ ವ್ಯವಸ್ಥೆಯನ್ನು ಅಳವಡಿಸುವುದು.
28. ಕಟ್ಟಡ ಕಾರ್ಮಿಕರು ಆದಷ್ಟು ಕಡಿಮೆ ಹೊಗೆ ಹೊರಸೂಸುವ ಉತ್ತಮ ತಾಂತ್ರಿಕತೆಯನ್ನು ಬಳಸುವುದು.
29. ಸರ್ಕಾರದ ನಿರ್ದೇಶನದ ಮೇರೆಗೆ ಇನ್ನಾವುದೇ ಶುಲ್ಕಗಳನ್ನು ತುಂಬಲು ಪ್ರಾಧಿಕಾರವು ಸೂಚನೆ ನೀಡಿದಲ್ಲಿ ಅರ್ಜಿದಾರರು ಅಂತಹ ಶುಲ್ಕವನ್ನು ಪ್ರಾಧಿಕಾರಕ್ಕೆ ಪಾವತಿಸತಕ್ಕದ್ದು.
30. ಈ ಅನುಮೋದಿತ ವಸತಿ ಕಟ್ಟಡ ನಕ್ಷೆಯನ್ನು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ಬೆಂಗಳೂರು (ರೇರಾ) ರವರಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, (ರೇರಾ), ಕರ್ನಾಟಕ ರವರ ನಿಯಮಗಳನ್ನು ತಪ್ಪದೇ ಪಾಲಿಸತಕ್ಕದ್ದು.



ಹೊಸಕೋಟೆ ಯೋಜನಾ ಪ್ರಾಧಿಕಾರ

ಮಿಷನ್ ಹಾಸ್ಪಿಟಲ್ ರಸ್ತೆ, 1ನೇ ಅಡ್ಡರಸ್ತೆ, ಶ್ರೀ ವೆಂಕಟಾದ್ರಿ ಬಡಾವಣೆ, ಹೊಸಕೋಟೆ - 562 114, ಬೆಂಗಳೂರು (ಗ್ರಾ) ಜಿಲ್ಲೆ.

ಸಂಖ್ಯೆ: ಹೊಯೋಪ್ರಾ/ಸಿ.ಸಿ./60/2019-20

ದಿನಾಂಕ: 06.12.2019

31. ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ರ ವಿಧಿ 76 (ಓ) ರಂತೆ ಕ್ರಮ ಕೈಗೊಳ್ಳಲು ಪ್ರಾಧಿಕಾರಕ್ಕೆ ಅವಕಾಶ ಇರುವುದನ್ನು ನಿಮ್ಮ ಗಮನಕ್ಕೆ ತರಲಾಗಿದೆ.
32. ಪ್ರಾಧಿಕಾರವು ವಿಧಿಸುವ ಇನ್ನಾವುದೇ ಷರತ್ತುಗಳಿಗೆ ಬದ್ಧವಾಗಿರತಕ್ಕದ್ದು.
33. ಮೇಲ್ಕಂಡ ಯಾವುದೇ ಷರತ್ತುಗಳನ್ನು ಮತ್ತು ಇತರೆ ಯಾವುದೇ ಪ್ರಾಧಿಕಾರವು ವಿಧಿಸುವ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಪ್ರಾಧಿಕಾರವು ನೀಡಿರುವ ಮಂಜೂರಾತಿಯು ಕೂಡಲೇ ರದ್ದಾಗುವುದು.
34. ಅರ್ಜಿದಾರರು ಸಲ್ಲಿಸಿರುವ ದಾಖಲಾತಿಗಳನ್ವಯ ಈ ಅನುಮತಿಯನ್ನು ನೀಡಲಾಗಿದ್ದು, ವಸತಿ ಕಟ್ಟಡ ನಕ್ಷೆಗೆ ಅಂಗೀಕಾರ ಕೋರಿಕೆ ಸಂಬಂಧ ಸಲ್ಲಿಸಲಾಗಿರುವ ದಾಖಲೆ ಅಥವಾ ಬೇರೆ ಯಾವುದೇ ಮಾಹಿತಿಗಳು ತಪ್ಪಾಗಿದ್ದಲ್ಲಿ ವಸತಿ ಕಟ್ಟಡ ನಕ್ಷೆಗೆ ನೀಡಿರುವ ಅಂಗೀಕಾರ ತಾನಾಗಿಯೇ ರದ್ದುಗೊಳ್ಳುತ್ತದೆ.

ನಗರ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರು,
ಹಾಗೂ ಸದಸ್ಯ ಕಾರ್ಯದರ್ಶಿ, ಹೊಸಕೋಟೆ ಯೋಜನಾ ಪ್ರಾಧಿಕಾರ,
ಹೊಸಕೋಟೆ.

ಪ್ರತಿಯನ್ನು :

1. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮಂಡೂರು ಗ್ರಾಮಪಂಚಾಯಿತಿ, ಬಿದರಹಳ್ಳಿ ಹೋಬಳಿ, ಬೆಂಗಳೂರು ಪೂರ್ವ ತಾಲ್ಲೂಕು ಇವರಿಗೆ ಕಟ್ಟಡ ನಕ್ಷೆಯ ನಾಲ್ಕು ಪ್ರತಿಗಳೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದೆ.
2. ಮೆ|| ಗಾರ್ಡನ್ ಸಿಟಿ ರಿಯಾಲ್ಟಿ ಪ್ರೈ ಲಿ., ನಂ. 5ಎಸಿ-510, ಹೆಚ್.ಆರ್.ಬಿ.ಆರ್. ಲೇಔಟ್, 2ನೇ ಬ್ಲಾಕ್, ಕಲ್ಯಾಣ್ ನಗರ, ಔಟರ್ ರಿಂಗ್ ರಸ್ತೆ, ಬೆಂಗಳೂರು-560 043 ರವರ ಮಾಹಿತಿಗಾಗಿ ಕಳುಹಿಸಿದೆ.